

# ಕನ್ನಡ ವಿಕಿಪೀಡಿಯ

ವಿಕಿಪೀಡಿಯ ([www.wikipedia.org](http://www.wikipedia.org)) – ಅಂತರಜಾಲದ ಒಂದು ಸ್ವತಂತ್ರ ವಿಶ್ವಕೋಶವಾಗಿದ್ದು, ವಿಶ್ವದ ಲಕ್ಷಾಂತರ ಮಂದಿ ಸ್ವಯಂಸೇವಕರ ಸಮುದಾಯವೊಂದು ಒಟ್ಟಿಗೆ ಸೇರಿ ಸಹಕಾರ ಮನೋಭಾವದಿಂದ ಸಂಪಾದಿಸಿದ್ದಾಗಿದೆ. ವಿಕಿಪೀಡಿಯ ಫೌಂಡೇಷನ್ ಎಂಬ ಲಾಭರಹಿತ ಸಂಸ್ಥೆಯ ಬೆಂಬಲದಿಂದ ಕಾರ್ಯಾಚರಣೆಯಲ್ಲಿರುವ ವಿಕಿಪೀಡಿಯದಲ್ಲಿ ಜಗತ್ತಿನ ೨೮೮ ಭಾಷೆಗಳ ೩ ಕೋಟಿಗೂ ಅಧಿಕ ಲೇಖನಗಳಿವೆ. ಅದರಲ್ಲಿ ೨೦ಕ್ಕೂ ಹೆಚ್ಚು ಭಾರತೀಯ ಭಾಷೆಗಳೂ ಸೇರಿವೆ. ಇಂಟರ್ನೆಟ್ ಸಂಪರ್ಕವಿರುವ ಯಾರು ಬೇಕಾದರೂ ವಿಶ್ವದ ಯಾವುದೇ ಮೂಲೆಯಿಂದ ಯಾವುದೇ ಭಾಷೆಯ ವಿಕಿಪೀಡಿಯದಲ್ಲಿ, ಯಾವುದೇ ವಿಷಯದ ಲೇಖನಗಳ ಸಂಪಾದನೆಗೆ ತೊಡಗಿಸಿಕೊಳ್ಳಲು ಇಲ್ಲಿ ಅವಕಾಶವಿದೆ. ವಿಶ್ವಕೋಶದ ಪ್ರತಿಯೊಂದೂ ವಿಷಯಕ್ಕೆ ಆಕರವನ್ನು(Reference) ಸೂಚಿಸುವ ಇಂಟರ್ನೆಟ್‌ನ ಅತಿ ದೊಡ್ಡ ಮತ್ತು ಪ್ರಸಿದ್ಧ ತಾಣವಾಗಿ ವಿಕಿಪೀಡಿಯ ಎಲ್ಲರಿಗೂ ಚಿರಪರಿಚಿತ ಹಾಗೂ ಅತಿ ಹೆಚ್ಚು ಓದುಗರನ್ನು ಪಡೆದಿರುವ ವಿಶ್ವದ ೬ನೇ ಮುಖ್ಯ ಜಾಲತಾಣ.

ಜ್ಞಾನ, ವಿಜ್ಞಾನ, ತಂತ್ರಜ್ಞಾನ, ತಂತ್ರಾಂಶಗಳನ್ನು ಸ್ವತಂತ್ರವಾಗಿ ಮತ್ತು ಮುಕ್ತವಾಗಿ ಇರುವಂತೆ ನೋಡಿಕೊಳ್ಳಲು ಪ್ರಾರಂಭವಾಗಿ, ಸಫಲವಾಗುತ್ತಿರುವ ಯೋಜನೆಗಳಲ್ಲಿ ವಿಕಿಪೀಡಿಯ ಕೂಡ ಒಂದು. ವಾಸ್ತವ ಜಗತ್ತಿನಲ್ಲೂ ಸಮುದಾಯವೊಂದನ್ನು ಕಟ್ಟಿ, ಅದರಲ್ಲೂ ಸ್ವತಂತ್ರತೆಯ ಅಂಶವನ್ನು ಎತ್ತಿ ಹಿಡಿದಿರುವ ವಿಕಿಪೀಡಿಯ, ವಿಶ್ವದ ಭಾಷೆಗಳನ್ನು ತನ್ನ ಒಡಲಲ್ಲಿರಿಸಿಕೊಂಡು, ಅವುಗಳ ಇತಿಹಾಸ, ಸಂಸ್ಕೃತಿಯನ್ನು ಮುಂದಿನ ಜನಾಂಗಕ್ಕಾಗಿ ಉಳಿಸುತ್ತಿದೆ.

ಕನ್ನಡ ಭಾಷೆ ಉಳಿದು ಬೆಳೆಯಬೇಕಾದರೆ ಕನ್ನಡದಲ್ಲಿ ಜನರಿಗೆ ಅಗತ್ಯವಾದ ಮಾಹಿತಿ ಲಭ್ಯವಿರಬೇಕು. ಕನ್ನಡ ಭಾಷೆಯಲ್ಲಿ ಪ್ರಪಂಚ ಜ್ಞಾನವನ್ನು ಸುಲಭವಾಗಿ ತರಲು ಸಹಾಯ ಮಾಡುವುದು ಸ್ವತಂತ್ರ ವಿಶ್ವಕೋಶ ಕನ್ನಡ ವಿಕಿಪೀಡಿಯ. ವಿಕಿಪೀಡಿಯದಲ್ಲಿ ಬರೆಯುವುದಕ್ಕೆ ನೀವು ತಜ್ಞರು ಆಗಿರಬೇಕು ಎಂಬ ಕಟ್ಟಳೆಯಿಲ್ಲ. ವಾಸ್ತವವಾಗಿ ವಿಕಿಪೀಡಿಯದ ಯಾವುದೇ ಬರಹ ಒಬ್ಬನೇ ಲೇಖಕ ಬರೆದುದಲ್ಲ. ಬೇರೆ ಬೇರೆ ದೇಶ, ಹಿನ್ನೆಲೆಗಳ ಅನೇಕ ಮಂದಿಯ ಸಹಕಾರದಲ್ಲಿ ಪ್ರತಿಯೊಂದು ಪುಟವೂ ರೂಪುಗೊಳ್ಳುತ್ತದೆ. ವಿಕಿಪೀಡಿಯ ಒಂದು ಸಹಯೋಗಿ ವಿಶ್ವಕೋಶ. ನಿಮಗೆ ತಿಳಿದಷ್ಟು ನೀವು ಸೇರಿಸಿ. ನೀವು ಬಿಟ್ಟಿರುವುದನ್ನು ವಿಷಯ ತಿಳಿದ ಬೇರೆ ಯಾರಾದರೂ ಸೇರಿಸುತ್ತಾರೆ.

ಕನ್ನಡ ವಿಕಿಪೀಡಿಯದಲ್ಲಿ ಬರೆಯುವುದರಿಂದ ಯಾವುದೇ ಆರ್ಥಿಕ ಲಾಭವಿಲ್ಲ. ಲೇಖಕರ ಹೆಸರನ್ನೂ ಲೇಖನದ ಕೆಳಗೆ ಬರೆಯುವ ಪರಿಪಾಠವಿಲ್ಲ. ವಿಕಿಪೀಡಿಯದಲ್ಲಿ ಬರೆಯುವುದೆಂದರೆ ನಿಜವಾದ ಸ್ವಾರ್ಥರಹಿತ ಸಮಾಜಸೇವೆ. ನಮ್ಮ ಭಾಷೆಯ ಉಳಿವಿಗೆ ಇದು ಅತೀ ಅಗತ್ಯ.

ಕನ್ನಡ ವಿಕಿಪೀಡಿಯ ಸಂಪಾದಕರಾಗುವುದು ತುಂಬ ಸುಲಭ. [kn.wikipedia.org](http://kn.wikipedia.org) ಜಾಲತಾಣವನ್ನು ತೆರೆದು ನಿಮ್ಮ ಖಾತೆ ತೆರೆಯಿರಿ. ಸಹಾಯ ಪುಟಕ್ಕೆ ಭೇಟಿ ನೀಡಿ. ಅಲ್ಲಿ ಕೊಂಡಿ ನೀಡಿರುವ ಟ್ಯೂಟೋರಿಯಲ್ ಕಡತ ಮತ್ತು ವೀಡಿಯೋಗಳನ್ನು ವೀಕ್ಷಿಸಿ. ಪ್ರಯೋಗಪುಟದಲ್ಲಿ ಲೇಖನ ಬರೆಯುವುದನ್ನು ಅಭ್ಯಾಸ ಮಾಡಿ. ನೆನಪಿಡಿ. ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು – ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಅದರಲ್ಲೂ ವಿಜ್ಞಾನ ತಂತ್ರಜ್ಞಾನ ವಿಷಯಗಳ ಲೇಖನಗಳ ಅತೀ ಅಗತ್ಯ ಇದೆ. ಅವುಗಳನ್ನು ಸೇರಿಸುವ ಕಡೆಗೆ ಗಮನ ಹರಿಸಬಹುದು. ಹೊಸ ಲೇಖನ ಸೇರಿಸುವ ಮೊದಲು ಆ ವಿಷಯದ ಬಗ್ಗೆ ಈಗಾಗಲೇ ಲೇಖನ ಇದೆಯೇ ಎಂಬುದನ್ನು ಪರಿಶೀಲಿಸಿ.



ವಿಕಿಪೀಡಿಯ  
ಒಂದು ಸ್ವತಂತ್ರ ವಿಶ್ವಕೋಶ